



ವಿದ್ಯಾಕಾಶಿ ಕರಿಯರ್ ಅಕಾಡೆಮಿ

ಸಮಯ : 90 ನಿಮಿಷಗಳು

ನೊಂದಣಿ ಸಂಖ್ಯೆ :

--	--	--	--	--	--

ಹೆಸರು :

ಪಿವಿಸಿಐ ಪತ್ರಿಕೆ - 1

ಪ್ರಬಂಧ, ಭಾಷಾಂತರ & ಸಾರಾಂಶ ಬರವಣಿಗೆ,

ಮೊಬೈಲ್ ನಂ :

ಪ್ರಶ್ನೆಗಳು

ಅಂಕಗಳು : 100

18-04-2021

ಭಾಗ - I

ಈ ಕೆಳಕಂಡ ಯಾವುದಾದರೂ ಒಂದು ವಿಷಯಕ್ಕೆ 600 ಪದಗಳು ಮೀರದಂತೆ ಪ್ರಬಂಧವನ್ನು ಬರೆಯಿರಿ.

1. ರೈತರ ಆತ್ಮಹತ್ಯೆ ಮತ್ತು ತಡೆಯುವ ಪರಿಹಾರಗಳು

ಅಥವಾ

2. ನಕ್ಷಲರ ಹಾವಳಿ

ಅಥವಾ

3. ಅಂತರಜಾಲ ಮತ್ತು ಮಹಿಳಾ ಸುರಕ್ಷತೆ

ಅಥವಾ

4. "ಏಸ್ಮಾ ಕಾಯ್" ಕುರಿತು

ಅಥವಾ

5. "ಪಶ್ಚಿಮ ಘಟ್ಟಗಳ ಸಂರಕ್ಷಣೆ"

ಭಾಗ - II

II. ಈ ಕೆಳಕಂಡ ಸಾರಾಂಶವನ್ನು ಕನ್ನಡದಿಂದ ಇಂಗ್ಲೀಷಿಗೆ ಭಾಷಾಂತರಿಸಿ.

Translate the following paragraph from Kannada to English.

• ಐತಿಹಾಸಿಕ ಸ್ಮಾರಕಗಳ ಬಗ್ಗೆ ಯಾವುದೇ ಕಾಳಜಿ ಇಲ್ಲದಿರುವ ಸ್ಥಳೀಯರು ಒಂದಡೆಯಾದರೆ, ಸಂಬಂಧಪಟ್ಟ ಇಲಾಖಾ ಸಿಬ್ಬಂದಿಯ ಬೇಜವಾಬ್ದಾರಿತನ ಮತ್ತೊಂದೆಡೆ ಎದ್ದು ಕಾಣುತ್ತದೆ. ಸ್ಮಾರಕಗಳ ದುರುಪಯೋಗ, ಅತಿಕ್ರಮಣ, ಹಾನಿ, ವಿಗ್ರಹಗಳ ಕಳ್ಳತನದಂತಹ ಸಂದರ್ಭಗಳಲ್ಲಿ ಇಲಾಖೆಯವರು ಸಿಬ್ಬಂದಿ ಕೊರತೆಯ ನೆಪ ಹೇಳಿ ಕೈತೊಳೆದುಕೊಂಡು ಬಿಡುತ್ತಾರೆ. ಸ್ಮಾರಕಗಳನ್ನು ಕಾಪಾಡಿಕೊಳ್ಳುವುದರಲ್ಲಿ ಇಲಾಖೆಯ ಜವಾಬ್ದಾರಿ ಎಷ್ಟಿರುತ್ತದೋ ಅದಕ್ಕಿಂತ ಹೆಚ್ಚಿನ ಹೊಣೆಯನ್ನು ಸ್ಥಳೀಯರು ಹೊರಬೇಕಾಗುತ್ತದೆ.

ಈ ತರಹದ ಸ್ಮಾರಕಗಳನ್ನು ಈಗ ಸುಲಭವಾಗಿ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಆದರೆ ಇರುವುದನ್ನು ಕಾಪಾಡಿಕೊಳ್ಳಲಾಗುವುದರ ಬಗ್ಗೆ ಯೋಚಿಸಬೇಕಲ್ಲವೆ? ಮುಂದಿನ ಪೀಳಿಗೆಯವರು ಐತಿಹಾಸಿಕ ನೋಡುವಂತಹ ಅವಕಾಶಕ್ಕಾಗಿ ಅವುಗಳನ್ನು ಉಳಿಸುವುದು ಸರ್ಕಾರದ ಮತ್ತು ನಮ್ಮೆಲ್ಲರ ಜವಾಬ್ದಾರಿ. ಐತಿಹಾಸಿಕ ಸ್ಮಾರಕಗಳಿಗೆ ಪ್ರವಾಸಿಗರನ್ನು ಸೆಳೆಯುವಲ್ಲಿ ಪ್ರವಾಸೋದ್ಯಮ ಇಲಾಖೆ ರೂಪು ರೇಷೆಯನ್ನು ಸಿದ್ಧಪಡಿಸುವುದು ಅತ್ಯಂತ ಅವಶ್ಯಕ. ಸರ್ಕಾರ ಸರಿಯಾದ ಸಾರಿಗೆ ಸೌಕರ್ಯ ಒದಗಿಸಿ, ಹೆಚ್ಚಿನ ಪ್ರವಾಸಿಗರು ಭೇಟಿ ಮಾಡುವಂತೆ ನೋಡಿಕೊಳ್ಳಬೇಕು. ಇದರಿಂದ ಬರುವ ಆದಾಯವನ್ನು ಸ್ಮಾರಕಗಳ ಸೂಕ್ತ ನಿರ್ವಹಣೆಗೆ ಬಳಸಿಕೊಳ್ಳಲು ಸಾಧ್ಯವಾಗುತ್ತದೆ. ಚೊತೆಗೆ ಸ್ಮಾರಕಗಳ ದುರುಪಯೋಗವನ್ನೂ ತಡೆಯಬಹುದು.

ಭಾಗ - III

III. ಈ ಕೆಳಕಂಡ ಸಾರಾಂಶವನ್ನು ಇಂಗ್ಲೀಷಿನಿಂದ ಕನ್ನಡಕ್ಕೆ ಭಾಷಾಂತರಿಸಿ.

Translate the following paragraph from English to Kannada.

The Internet is one of the best tool for productivity today. A student can learn any subject from vast online resources. Technical subjects can be explained better through videos or online guides. Abstract subjects like mathematics can be better understood through online practice pages and forums. Writers can inspiration online. Musicians have access to countless tools to create their next masterpiece. in-short, the internet is a fantastic place to help and guide individuals to do amazing things.

However , we need to know that the internet is like a double-edged sword. It has the potential to be beneficial to us, but at the same time, it can negatively affect us if we are not careful. Social media sites are invaluable, but they can cause many negative repercussions, such as procrastination and internet can host many distractions and illegal activities; hence, one should be careful not to get entangled in it.

ಭಾಗ - IV

II. ಈ ಕೆಳಕಂಡ ವಿಷಯವನ್ನು ಸಂಕ್ಷೇಪಿಸಿ. 1/3 ಕ್ಕಿಂತ ಮೀರದಂತೆ ಬರೆಯಿರಿ.

ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ಅಪಘಾತ ಪ್ರಕರಣವನ್ನು ನಿಯಂತ್ರಿಸುವ ಸಲುವಾಗಿ, ದ್ವಿಚಕ್ರ ವಾಹನಗಳ ಎರಡೂ ಬದಿಗಳಲ್ಲಿ ಕನ್ನಡಿ ಮತ್ತು ಇಂಡಿಕೇಟರ್‌ಗಳನ್ನು ಪೋಲಿಸರು ಕಡ್ಡಾಯಗೊಳಿಸಿದ್ದಾರೆ. ಇಲ್ಲದಿದ್ದರೆ 500ರೂ ದಂಡ ವಿಧಿಸಲು ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೋಲಿಸ್ ಆಯುಕ್ತ ಬಿ.ಆರ್.ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.

ವಿಪರ್ಯಾಸವೆಂದರೆ, ರಾಜ್ಯದಲ್ಲಿ ದ್ವಿಚಕ್ರವಾಹನ ಸವಾರರು ನೆಮ್ಮದಿಯಿಂದ ವಾಹನ ಸವಾರಿ ಮಾಡಲು ಯೋಗ್ಯವಿರುವ ರಸ್ತೆಗಳೇ ಇಲ್ಲ. ರಸ್ತೆಗಳಲ್ಲಿ ಇರುವ ಗಂಡಾಂತರ ಗುಂಡಿಗಳನ್ನು ಮುಚ್ಚದೇ ತೆಪ್ಪಿರುವುದು ಕರ್ನಾಟಕ ಪೊಲೀಸ್ ಕಾಯ್ದೆಯ ಅನ್ವಯ ದಂಡನಾರ್ಹ ಅಪರಾಧ! ರಾಜ್ಯದಲ್ಲಿ ಗುಂಡಿರಹಿತ ರಸ್ತೆಗಳು ಹುಡುಕಿದರೂ ಸಿಗುವುದಿಲ್ಲ. ಇಂತಹ ಗುಂಡಾ-ಗುಂಡಿ ರಸ್ತೆಗಳಲ್ಲಿ ಚಲಿಸುವ ದ್ವಿಚಕ್ರವಾಹನ ಸವಾರರು ತಮ್ಮ ವಾಹನಗಳ ಎರಡೂ ಕಡೆ ಕನ್ನಡಿ ಹಾಗೂ ಇಂಡಿಕೇಟರ್ ಅಳವಡಿಸುವ ಚೊತೆಗೆ ಐಎಸ್‌ಐ ಗುರುತಿರುವ ಹೆಲ್ಮೆಟ್ ಧರಿಸಿ ಅದರೊಂದಿಗೆ ಬುಲೆಟ್ ಪ್ರೂಫ್ ಬಾಕೆಟ್ ತೊಟ್ಟು ಸಂಚರಿಸಿದರೂ ಕೆಲವೊಮ್ಮೆ ಅಪಘಾತಗಳಿಂದ ತಪ್ಪಿಸಿ ಕೊಳ್ಳಲು ಸಾಧ್ಯವಾಗುವುದಿಲ್ಲ.

ದ್ವಿಚಕ್ರ ವಾಹನ ಸವಾರರನ್ನು ಬೇಟೆಯಾಡುವುದೊಂದೇ ಪೊಲೀಸರ ಕರ್ತವ್ಯವೇ? ರಸ್ತೆಗಳು ಸುಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳುವುದು ಸಂಬಂಧಿಸಿದ ನಗರಪಾಲಿಕೆಯ ಜವಾಬ್ದಾರಿಯನ್ನು ನಿರ್ವಹಿಸಲು ವಿಫಲವಾದ ಪಾಲಿಕೆಗಳ ವಿರುದ್ಧ ದೂರು ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕಾದ ಜವಾಬ್ದಾರಿ ಪೊಲೀಸರದ್ದು. ಈ ಕೂಡಲೇ ಪೊಲೀಸ್ ಅಧಿಕಾರಿಗಳು ಎಚ್ಚಿತ್ತು, ರಾಜ್ಯದ ಎಲ್ಲಾ ರಸ್ತೆಗಳಲ್ಲಿ ಇರುವ ಒಂದೊಂದು ಗುಂಡಿ, ಹಳ್ಳ-ಕೊಳ್ಳಗಳ ವಿಚಾರವಾಗಿ ಸಂಬಂಧಿಸಿದ ನಗರಪಾಲಿಕೆಯ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆಯ ಅನ್ವಯ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಮುಲಾಜಿಲ್ಲದೇ ಕಾನೂನು ಕ್ರಮ ಜರುಗಿಸಲಿ.